



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಬಿಎಸ್ ರಾಜ್ಯ ಪತ್ರಿಕೆ

ಭಾಗ- ೩ Part- III	ಬೆಂಗಳೂರು, ಶುಕ್ರವಾರ, ೦೧, ಮಾರ್ಚ್, ೨೦೨೪ (ಫಾಲ್ಗುಣ, ೧೧, ಶಕವರ್ಷ, ೧೯೪೫) BENGALURU, FRIDAY, 01, MARCH, 2024 (PHALGUNA, 11, SHAKAVARSHA, 1945)	ನಂ.೧೩೮ No. 138
---------------------	--	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ
ತಿದ್ದುಪಡಿ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:01.03.2024.

ವಿಷಯ: 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಉಪ ನೋಂದಣಿ ಕಛೇರಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ತಿದ್ದುಪಡಿ) ಕುರಿತು.

- ಉಲ್ಲೇಖ: 1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023 ಮತ್ತು 08.11.2023.
2. ದಿನಾಂಕ:05.01.2024 ರಂದು ನಡೆದ ಸಭೆಯ ನಡಾವಳಿಗಳು.
3. ದಿನಾಂಕ:27.02.2024 ರಂದು ನಡೆದ ಸಭೆಯ ನಡಾವಳಿಗಳು.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಉಪ ನೋಂದಣಿ ಕಛೇರಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಗಳನ್ನು ಉಲ್ಲೇಖ(1)ರನ್ವಯ ಪರಿಷ್ಕರಿಸಿ ಹೊರಡಿಸಿದ ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಭಾಗ-III, ಸಂಖ್ಯೆ:463 ನ್ನು 01.10.2023 ರಿಂದ ಜಾರಿಗೆ ಬರುವಂತೆ ದಿನಾಂಕ:30.09.2023 ರಂದು ಜಾರಿಗೆ ಬರುವಂತೆ ಪ್ರಕಟಿಸಲಾಗಿತ್ತು. ಸದರಿ ಅಧಿಸೂಚನೆಗೆ ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗಾಗಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿಯ ಅಧಿಸೂಚನೆಯನ್ನು ದಿನಾಂಕ:01.10.2023 ರಿಂದ ಜಾರಿಗೆ ಬರುವಂತೆ ದಿನಾಂಕ:30.09.2023 ರಂದು ಅಧಿಕೃತವಾಗಿ ಪ್ರಕಟವಾದ ಕರ್ನಾಟಕ ರಾಜ್ಯಪತ್ರದಲ್ಲಿ ಭಾಗ-III, ಸಂಖ್ಯೆ:463 ಕ್ಕೆ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಗಳನ್ನು ಕೇಂದ್ರ ಮೌಲ್ಯಮಾಪನ ಸಮಿತಿ ನಿಯಮ 9(3)ರನ್ವಯ ನ್ಯೂನತೆಗಳನ್ನು ಸರಿಪಡಿಸಿದ ತಿದ್ದುಪಡಿ ಮಾರ್ಗಸೂಚಿ ದರಗಳನ್ನು ಉಲ್ಲೇಖ (2) ರ ಸಿವಿಸಿ ಸಭಾ

ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III, ಸಂಖ್ಯೆ:71 ದಿನಾಂಕ:09.02.2024 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿರಂದ, ಉಲ್ಲೇಖ (3) ರ ದಿನಾಂಕ:27.02.2024 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ತಿದ್ದುಪಡಿ ಅಧಿಸೂಚನೆ ದಿನಾಂಕ:01.03.2024.									
ಹೊಸಕೋಟೆ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ತಿದ್ದುಪಡಿ)									
ಕ್ರ. ಸ	ಹೋಬಳಿ/ ಗ್ರಾಮ/ ವಾರ್ಡ್/ ರಸ್ತೆ /ಪ್ರದೇಶದ ಹೆಸರು	Hobli / Village / Area Name	ಕೃಷಿ ಜಮೀನುಗಳು			ಸ್ಥಳೀಯ ಸಂಸ್ಥೆ/ಗ್ರಾಮರಾಣ ಅನುಮೋದಿಸಲ್ಪಟ್ಟ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಪ್ಲಾಟ್/ ವಿಲ್ಲಾ ಮೆಂಟ್ಸ್ ಪ್ರತಿ	ಸಕ್ಷಮ ಪ್ರಾಧಿಕಾರದ ವಿಲ್ಲಾ ಪ್ಲಾಟ್ ದರ
			ಖುಷ್ಕಿ ಎಕರೆಗೆ ರೂ. ಲಕ್ಷಗಳಲ್ಲಿ	ತರಿ ಎಕರೆಗೆ ರೂ. ಲಕ್ಷಗಳಲ್ಲಿ	ಭಾಗಾಯ್ತು ಎಕರೆಗೆ ರೂ. ಲಕ್ಷಗಳಲ್ಲಿ	ಪ್ರತಿ ಚದರ ಮೀಟರ್ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ರೂ.ಗಳಲ್ಲಿ	ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಪ್ರತಿ ಚದರ ಮೀಟರ್ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ರೂ.ಗಳಲ್ಲಿ
1	2	3	4	5	6	7	8	9	10
219	ಅಮಾನಿ ದೊಡ್ಡಕೆರೆ	Amani Doddakere	85	89	94	4620	11110		

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ. ಸವಿತಾಲಕ್ಷ್ಮಿ ಪಿ.ಬೆಳಗಲಿ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.